



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೪ಎ Part - IVA	ಬೆಂಗಳೂರು, ಸೋಮವಾರ, ೦೪, ಮಾರ್ಚ್, ೨೦೨೪(ಫಾಲ್ಗುಣ, ೧೪, ಶಕವರ್ಷ, ೧೯೪೫) BENGALURU, MONDAY, 04, MARCH, 2024(PHALGUNA, 14, SHAKAVARSHA, 1945)	ಸಂ. ೧೪೬ No. 146
------------------------	--	--------------------

ಕರ್ನಾಟಕ ಸರ್ಕಾರ

ಸಂಖ್ಯೆ: ಲಾ-ಎಲ್‌ಸಿಇ/229/2023 (ಭಾ-1)

ಕರ್ನಾಟಕ ಸರ್ಕಾರದ ಸಚಿವಾಲಯ,
ವಿಧಾನ ಸೌಧ
ಬೆಂಗಳೂರು, ದಿನಾಂಕ: 04.03.2024

ಮಾರ್ಗಸೂಚಿಗಳು

ಸಿವಿಲ್ ಪ್ರಕ್ರಿಯಾ ಸಂಹಿತೆ (ಕರ್ನಾಟಕ ತಿದ್ದುಪಡಿ) ಕಾಯಿದೆ, 2023 (ಕರ್ನಾಟಕ ಅಧಿನಿಯಮ 2024ರ ಸಂಖ್ಯೆ:08) ಅನುಷ್ಠಾನಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಸರ್ಕಾರವು ಈ ಕೆಳಗಿನಂತೆ ನಿರ್ದಿಷ್ಟಪಡಿಸಿದೆ, ಅವುಗಳೆಂದರೆ:-

(ಎ) "ಸಣ್ಣ ರೈತ" ಎಂದರೆ, ಈ ಅಧಿನಿಯಮದ ಪ್ರಾರಂಭದ ದಿನಾಂಕದಂದು, ಮಾಲೀಕ ಅಥವಾ ಅಡಮಾನ ಹೊಂದಿರುವ ವ್ಯಕ್ತಿ ಅಥವಾ ಭಾಗಶಃ ಒಂದು ಸಾಮರ್ಥ್ಯದಲ್ಲಿ ಮತ್ತು ಭಾಗಶಃ ಎರಡು ಯೂನಿಟ್‌ಗಳಿಗಿಂತ ಹೆಚ್ಚು ಭೂಮಿಯಲ್ಲಿ ಮೂರು ಲಕ್ಷ ರೂಪಾಯಿಗಳನ್ನು ಮೀರಿರದ ವಾರ್ಷಿಕ ಆದಾಯವನ್ನು ಹೊಂದಿರುವ ಮತ್ತು ಕೃಷಿ ಹೊರತುಪಡಿಸಿ ಬೇರೆ ಯಾವುದೇ ಮೂಲದಿಂದ ಆದಾಯವಿಲ್ಲದ ವ್ಯಕ್ತಿ.

ವಿವರಣೆ-1: "ಘಟಕ" ಎಂದರೆ,-

- ಎರಡು ಹೆಕ್ಟೇರ್ ಒಣಬೇಸಾಯದ ಭೂಮಿ; ಅಥವಾ
- ಒಂದು ಮತ್ತು ನಾಲ್ಕನೇ ಒಂದು ಹೆಕ್ಟೇರ್ ಮಳೆಯಾಶ್ರಿತ ಆರ್ಥ ಭೂಮಿ; ಅಥವಾ
- ಒಂದು ನೀರಾವರಿ ಬೆಳೆ ಬೆಳೆಯಲು ಅಥವಾ ತೋಟದ ಬೆಳೆಗಳನ್ನು ಬೆಳೆಯಲು ಅಥವಾ ದ್ರಾಕ್ಷಿ ಅಥವಾ ತೆಂಗು ಅಥವಾ ಅಡಿಕೆ ಅಥವಾ ಕಬ್ಬು ಬೆಳೆಯಲು ಅಥವಾ ನೀರಾವರಿ ಮೂಲಕ ರೇಷ್ಮೆ ಬೆಳೆಯಲು ಅರ್ಧ ಹೆಕ್ಟೇರ್ ಭೂಮಿ; ಅಥವಾ

iv ದೀರ್ಘಕಾಲಿಕ ನೀರಾವರಿ ಸೌಲಭ್ಯಗಳನ್ನು ಹೊಂದಿರುವ ಅಥವಾ ವರ್ಷದಲ್ಲಿ ಒಂದಕ್ಕಿಂತ ಹೆಚ್ಚು ನೀರಾವರಿ ಬೆಳೆಗಳನ್ನು ಬೆಳೆಯುವ ಸೌಲಭ್ಯಗಳಿರುವ ಕಾಲು ಹೆಕ್ಟೇರ್ ಭೂಮಿ

ವಿವರಣೆ-2: ಈ ಖಂಡದಲ್ಲಿ "ತೋಟದ ಬೆಳೆ" ಎಂದರೆ ಏಲಕ್ಕಿ, ಕಾಫಿ, ರಬ್ಬರ್ ಮತ್ತು ಚಹಾ;

(ಬಿ) " ಆರ್ಥಿಕ ದುರ್ಬಲ ವರ್ಗಕ್ಕೆ ಸೇರಿದ ವ್ಯಕ್ತಿ" ಎಂದರೆ ಎಲ್ಲಾ ಮೂಲಗಳಿಂದ ವಾರ್ಷಿಕ ಆದಾಯ ಮೂರು ಲಕ್ಷ ರೂಪಾಯಿಗಳನ್ನು ಮೀರದ ವ್ಯಕ್ತಿ.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ
ಮತ್ತು ಅವರ ಹೆಸರಿನಲ್ಲಿ

(ಮಾಲತಿ. ಸಿ)
ಸರ್ಕಾರದ ಅಧೀನ ಕಾರ್ಯದರ್ಶಿ (ಆಡಳಿತ-1)
ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ